



ಕರ್ನಾಟಕ ಸರ್ಕಾರ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ

HASSAN INSTITUTE OF MEDICAL SCIENCES, HASSAN

(An Autonomous Institute under the Dept of Medical Education, Government of Karnataka)

SRI CHAMARAJENDRA HOSPITAL CAMPUS, HASSAN

Website: www.hims-hassan.org Phone/Fax No.08172-231699, 231599, Email:directorhims@yahoo.com



ಸಂಖ್ಯೆ:ಹಿಮ್ಸ್/ಎಸ್.ಸಿ.ಹೆಚ್/ಯೂ.ಎಫ್/32/2023-24.

ದಿನಾಂಕ: 09.11.2023.

ಮರು ಕೋಟೇಶನ್ ಅಧಿಸೂಚನೆ

ವಿಷಯ: ನೇತ್ರಶಸ್ತ್ರ ಚಿಕಿತ್ಸಾ ವಿಭಾಗಕ್ಕೆ Retina O.T consumables ಗಳನ್ನು ಸರಬರಾಜು ಮಾಡುವ ಬಗ್ಗೆ.

ಉಲ್ಲೇಖ: 1. ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ನೇತ್ರಶಸ್ತ್ರ ಚಿಕಿತ್ಸಾ ವಿಭಾಗದವರ ಕೋರಿಕೆ ಪತ್ರ

ದಿನಾಂಕ: 30.08.2023.

--


ಪ್ರಸ್ತಾವಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ 01 ರಲ್ಲಿ ಆಸ್ಪತ್ರೆಯ ನೇತ್ರಶಸ್ತ್ರ ಚಿಕಿತ್ಸಾ ವಿಭಾಗದ Retina O.T ವಿಭಾಗಕ್ಕೆ ಅಗತ್ಯವಿರುವ Retina O.T consumables ಗಳನ್ನು ಖರೀದಿ ಮಾಡುವ ಸಂಬಂಧ ಅಧಿಕೃತ ಸಂಸ್ಥೆಗಳಿಂದ/ತಯಾರಕರಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ: 11.11.2023 ರಂದು ಸಾಯಂಕಾಲ: 5.00 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ.ಸಂ	ವಿವರ	ಪ್ರಮಾಣ	ಸರಬರಾಜು ಮಾಡಲು ನಿಗದಿಪಡಿಸಿ ಅವಧಿ
01	02	03	04
01	30 G NEEDLE 100 per Box	2 BOX	7 Days from the date of supply order
02	C3F8 GAS 1 per box	5	
03	PFCL b 1 per box	10	
04	SILICON OIL 1500 1 per box	20	
05	SF 6 GAS 1 per box	5	
06	SILICON SOFT TIP NEEDLE 1 per box	20	
07	FLUTE 1 per box	2	
08	23G TROCIARANT CANULA SET 1 per box	5	
09	SCLERAL BUCKLE (BUCKLE BAND) 1 per box	10	
10	SCLERAL BUCKLE (279) 1 per box	5	
11	5.0 POLYPROPYLENE CUTTING NEEDLE 1 per box	10	
12	RIBOFLAVIN VIALS 1 per box	25	
13	BRIILLIANT BLUE VIALS 1 per box	50	
14	SCLERAL BUCKLE 1 per box	10	
15	BANDAGE CONTACT LENS 1 per box	50	

ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು ಹಾಗೂ ಡೀನ್, ಹಿಮ್ಸ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.

5. ಸಂಸ್ಥೆಯು ಕಪ್ಪು ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.
6. ಮೂಲ ತಯಾರಿಕ ಪತ್ರ/ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
7. ಸೀಲು ಮಾಡಿದ ಲಕೋಟೆಯ ಮೇಲೆ "Quotation" ಹಿಮ್ಮೆ ಬೋಧಕ ಆಸ್ಪತ್ರೆಯ Retina ನೇತ್ರಶಸ್ತ್ರ ಚಿಕಿತ್ಸಾ ವಿಭಾಗಕ್ಕೆ Retina O.T consumables ಗಳನ್ನು ಸರಬರಾಜು ಮಾಡುವ ಬಗ್ಗೆ ಎಂದು ತಪ್ಪದೆ ನಮೂದಿಸತಕ್ಕದ್ದು.


 ಮುಖ್ಯ ಆಡಳಿತಾಧಿಕಾರಿ
 ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ.

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

- 1) ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಆನಂದರಾವ್ ವೃತ್ತ, ಬೆಂಗಳೂರು.
- 2) ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆನಂದರಾವ್ ವೃತ್ತ, ಬೆಂಗಳೂರು.
- 3) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 4) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ, ಜಿಲ್ಲಾ ಪಂಚಾಯತ್, ಹಾಸನ.
- 5) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 6) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 7) ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಹಾಸನ ವಿಭಾಗ, ಹಾಸನ.
- 8) ನಿರ್ದೇಶಕರು/ಡೀನ್ / ಶಿವಮೊಗ್ಗ, ಮಂಡ್ಯ / ಬೀದರ್/ ಬೆಳಗಾವಿ/ ರಾಯಚೂರು / ಕೊಪ್ಪಳ /ದಾದಗಿ / ಕೊಡಗು /ಗುಲ್ಬರ್ಗಾ/ಕಾರವಾರ/ ಚಾಮರಾಜನಗರ / ಬಿ.ಎಮ್.ಸಿ.ಆರ್.ಐ. ಬೆಂಗಳೂರು / ಎಮ್.ಎಮ್.ಸಿ.ಆರ್.ಐ. ಮೈಸೂರು./ ಜಯದೇವ ಹೃದ್ರೋಗ ಆಸ್ಪತ್ರೆ / ವಿಮ್ಸ್ ಬಳ್ಳಾರಿ
- 9) ಜಿಲ್ಲಾ ಶಸ್ತ್ರಚಿಕಿತ್ಸಕರು/ ವೈದ್ಯಕೀಯ ಅಧೀಕ್ಷಕರು, ಶ್ರೀ ಚಾಮರಾಜೇಂದ್ರ ಆಸ್ಪತ್ರೆ, ಹಾಸನ / ಚಿಕ್ಕಮಗಳೂರು /ತುಮಕೂರು / ಶಿವಮೊಗ್ಗ / ಮಡಿಕೇರಿ/ ಮೈಸೂರು/ ಉಡುಪಿ/ಮಂಗಳೂರು.
- 10) ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ ನಂ.5, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18, ಇವರಿಗೆ ರವಾನಿಸುತ್ತಾ ನಿಗದಿತ ದಿನಾಂಕದ ಒಳಗಾಗಿ ತಮ್ಮ ದರಗಳನ್ನು ಸಲ್ಲಿಸಲು ಕೋರಿದೆ.
- 11) ಸೂಚನಫಲಕ ಹಳೆ ಆಸ್ಪತ್ರೆ, ಹೊಸ ಬೋಧಕ ಆಸ್ಪತ್ರೆ, ಹಿಮ್ಮೆ, ಹಾಸನ ಮತ್ತು ವೈದ್ಯಕೀಯ ಕಾಲೇಜು, ಹಿಮ್ಮೆ, ಹಾಸನ.
- 12) ಸಾರ್ವಜನಿಕ ಸಂಪರ್ಕ ಅಧಿಕಾರಿ ಹಿಮ್ಮೆ, ಹಾಸನರವರ, ಹಿಮ್ಮೆ, ಹಾಸನ.
- 13) ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ನೇತ್ರಶಸ್ತ್ರ, ಚಿಕಿತ್ಸಾ ವಿಭಾಗ ಹಿಮ್ಮೆ, ಹಾಸನರವರ ಮಾಹಿತಿ ಹಾಗೂ ಅನುಸರಣೆಗಾಗಿ.

FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)
 Gross Total cost: Rs. _____ (In figure)
 Rs. _____ (In words)

- 1) We agree to supply the above goods in accordance with the technical specifications for a total contract price of Rs. _____ (in figures) (Rs. _____ (in words), within the period specified in the invitation for quotation.
- 2) We also confirm that the normal commercial warranty /guarantee of _____ months shall apply to the offered goods.

Name: -----
 Signature: -----
 Date: -----